



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಸೋಮವಾರ, ೧೯, ಅಕ್ಟೋಬರ್, ೨೦೨೦ ( ಅಶ್ವಯುಜ , ೨೭, ಶಕವರ್ಷ ೧೯೪೨) BENGALURU, MONDAY, 19, OCTOBER, 2020 ( ASHWAYUJA, 27, SHAKAVARSHA, 1942)	ನಂ. ೪೭೦ No. 470
--------------------------	---	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ  
ಅಧಿಸೂಚನೆ

**ಸಂಖ್ಯೆ: ಸಂವ್ಯಶಾಇ 33 ಶಾಸನ 2020, ಬೆಂಗಳೂರು, ದಿನಾಂಕ:19.10.2020**

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ವಿಧೇಯಕ, 2020 - ಇದಕ್ಕೆ 2020 ರ ಅಕ್ಟೋಬರ್ ತಿಂಗಳ 19ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 35 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

**2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 35**

(2020ರ ಅಕ್ಟೋಬರ್ ತಿಂಗಳ 19ನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

**ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ಅಧಿನಿಯಮ, 2020**

(2019ರ ಅಕ್ಟೋಬರ್ ತಿಂಗಳ 19ನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಅಥವಾ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ವಿಲೀನಗೊಳಿಸುವುದನ್ನು ನಿಷೇಧಿಸುವುದಕ್ಕಾಗಿ ಉಪಬಂಧ ಕಲ್ಪಿಸಲು ಒಂದು ಅಧಿನಿಯಮ ;

ಸಾರ್ವಜನಿಕ ವಲಯದ ಸಂಸ್ಥೆಗಳು ವಿವಿಧ ಕಾರಣಗಳಿಂದಾಗಿ ಮುಚ್ಚಲ್ಪಡುತ್ತಿದ್ದು ಮತ್ತು ಸಾರ್ವಜನಿಕ ವಲಯದ ಅಂಥ ಸಂಸ್ಥೆಗಳಲ್ಲಿನ ನೌಕರರು ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ತಮ್ಮ ಸೇವೆಗಳನ್ನು ವಿಲೀನಗೊಳಿಸಬೇಕೆಂದು ಒತ್ತಾಯಮಾಡುತ್ತಿರುವುದರಿಂದ ಮತ್ತು

ತಮ್ಮ ಸೇವೆಗಳನ್ನು ವಿಲೀನಪಡಿಸಬೇಕೆಂದು ಕೋರಿ ನ್ಯಾಯಾಲಯಗಳಿಗೆ ಮೊರೆ ಹೋಗುತ್ತಿರುವುದರಿಂದ ;

ಸರ್ಕಾರಿ ನೌಕರರಿಗೆ ಅನ್ವಯವಾಗುವ ನೇಮಕಾತಿ ಮತ್ತು ಸೇವಾ ಷರತ್ತುಗಳು ಮತ್ತು ವೇತನ ಶ್ರೇಣಿಗಳನ್ನು ನಿಯಂತ್ರಿಸುವ ನಿಯಮಗಳು ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರಿಗೆ ಅನ್ವಯವಾಗುವ ನಿಯಮಗಳಿಗಿಂತ ಭಿನ್ನವಾಗಿರುತ್ತದೆ ಮತ್ತು ಅನೇಕ ಸಲ ಹೊಂದಿಕೆಯಾಗುವುದಿಲ್ಲ. ಸಾರ್ವಜನಿಕ ವಲಯದಲ್ಲಿನ ಸಂಸ್ಥೆಗಳ ನೌಕರರ ಅಂಥ ವಿಲೀನಗೊಳಿಸುವಿಕೆಯು ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ತೀವ್ರ ಪರಿಣಾಮವನ್ನುಂಟು ಮಾಡಿ ರಾಜ್ಯದ ಹಣಕಾಸು ಅಪರಿಮಿತವಾಗಿ ಬರಿದಾಗುವಂತೆ ಮಾಡುತ್ತಿರುವುದರಿಂದ ಮತ್ತು ಇದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿರುವುದರಿಂದ ;

ಮತ್ತು ಸಾರ್ವಜನಿಕ ವಲಯದ ಅಂಥ ಸಂಸ್ಥೆಗಳ ನೌಕರರ ಸೇವೆಗಳನ್ನು ರಾಜ್ಯದ ಸಿವಿಲ್ ಸೇವೆಗಳಲ್ಲಿ ವಿಲೀನಗೊಳಿಸುವುದನ್ನು ನಿಷೇಧಿಸುವುದಕ್ಕಾಗಿ ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಉಪಬಂಧ ಕಲ್ಪಿಸುವುದು ಯುಕ್ತವಾಗಿರುವುದರಿಂದ ;

ಇದು ಭಾರತ ಗಣರಾಜ್ಯದ ಎಪ್ಪತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

**1 ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧಿನಿಯಮವನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ಅಧಿನಿಯಮ, 2020 ಎಂದು ಕರೆಯತಕ್ಕದ್ದು.

(2) ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಿಂದ ಇದು ಜಾರಿಗೆ ಬರತಕ್ಕದ್ದು.

**2. ಪರಿಭಾಷೆಗಳು.-** (1) ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,

(ಎ) "ಸಾರ್ವಜನಿಕ ವಲಯದ ಸಂಸ್ಥೆ" ಎಂದರೆ,-

(i) ಕರ್ನಾಟಕ ಸರ್ಕಾರ ಸಂಘಗಳ ಅಧಿನಿಯಮ, 1959ರ ಅಡಿಯಲ್ಲಿ ನೋಂದಣಿಯಾದ ಸರ್ಕಾರ ಸಂಘ ಅಥವಾ ಸರ್ಕಾರ ಸಂಘಗಳ ನೋಂದಣಿಗೆ ಸಂಬಂಧಿಸಿದ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ನೋಂದಣಿಯಾದ, ಮತ್ತು ತನ್ನ ನಿರ್ವಹಣೆಗಾಗಿ ಪೂರ್ಣವಾಗಿಯಾಗಲೀ ಅಥವಾ ಭಾಗಶಃವಾಗಿಯಾಗಲೀ ರಾಜ್ಯ ಸರ್ಕಾರದಿಂದ ನಿಧಿಯನ್ನು ಪಡೆಯುತ್ತಿರುವ, ನೋಂದಣಿಯಾಗಿರಲಿ ಅಥವಾ ಇಲ್ಲದಿರಲಿ, ರಾಜ್ಯ ಸರ್ಕಾರದಿಂದ ನೆರವು ಪಡೆಯುತ್ತಿರುವ ಸಂಘ ;

(ii) ಕಂಪನಿಗಳ ಅಧಿನಿಯಮ, 2013ರ (2013ರ ಅಧಿನಿಯಮ ಸಂ.18) ಅರ್ಥವ್ಯಾಪ್ತಿಯೊಳಗಿನ ಒಂದು ಸರ್ಕಾರಿ ಕಂಪನಿ ;

(iii) ಸ್ಥಳೀಯ ಪ್ರಾಧಿಕಾರ ಎಂದರೆ ಕಾನೂನಿಗನುಸಾರವಾಗಿ ಸರ್ಕಾರದ ಮೂಲಕ ಸ್ಥಾಪನೆಯಾದ ಸ್ಥಳೀಯ ಸ್ವಯಮಾಡಳಿತ ಸಂಸ್ಥೆ ;

(iv) ರಾಜ್ಯ ಸರ್ಕಾರದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ರಾಜ್ಯ ಅಥವಾ ಕೇಂದ್ರ ಅಧಿನಿಯಮದ ಮೂಲಕ ಅಥವಾ ಅದರಡಿಯಲ್ಲಿ ಸ್ಥಾಪನೆಯಾದ ಶಾಸನಬದ್ಧವಾದ ಅಥವಾ ಶಾಸನಬದ್ಧವಲ್ಲದ ನಿಕಾಯ ಅಥವಾ ನಿಗಮ;

(v) ರಾಜ್ಯ ವಿಧಾನಮಂಡಲದ ಯಾವುದೇ ಕಾನೂನಿನ ಮೂಲಕ ಅಥವಾ ಅದರಡಿಯಲ್ಲಿ ಸ್ಥಾಪನೆಯಾದ ಅಥವಾ ಸ್ಥಾಪನೆಯಾಗಿದೆಯೆಂದು ಭಾವಿಸಲಾಗುವ ಸರ್ಕಾರಿ ವಿಶ್ವವಿದ್ಯಾಲಯ ; ಮತ್ತು

(vi) ಸರ್ಕಾರವು ಅಧಿಸೂಚನೆಯ ಮೂಲಕ ನಿರ್ದಿಷ್ಟಪಡಿಸಬಹುದಾದ ಯಾವುದೇ ಇತರ ಸಂಸ್ಥೆ ಅಥವಾ ಘಟಕ.

(ಬಿ) "ಸರ್ಕಾರ" ಎಂದರೆ ಕರ್ನಾಟಕ ಸರ್ಕಾರ;

(ಸಿ) "ಸಾರ್ವಜನಿಕ ಸೇವೆ" ಎಂದರೆ ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978ರ (1990ರ ಕರ್ನಾಟಕ ಅಧಿನಿಯಮ 14) 2ನೇ ಪ್ರಕರಣದ (3)ನೇ ಖಂಡದಲ್ಲಿ ಪರಿಭಾಷಿಸಿದಂತೆ ರಾಜ್ಯದ ಒಂದು ಸಾರ್ವಜನಿಕ ಸೇವೆ.

(2) ಇಲ್ಲಿ ಬಳಸಲಾದ ಮತ್ತು ಪರಿಭಾಷಿಸಿರದ ಇತರ ಪದಗಳು ಮತ್ತು ಪದಾವಳಿಗಳು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978ರಲ್ಲಿ (1990ರ ಕರ್ನಾಟಕ ಅಧಿನಿಯಮ 14) ಅಥವಾ ಅದರ ಅಡಿಯಲ್ಲಿ ಮಾಡಲಾದ ಅಥವಾ ಮಾಡಲಾಗಿದೆಯೆಂದು ಭಾವಿಸಲಾಗುವ ನಿಯಮಗಳಲ್ಲಿ ಅವುಗಳಿಗೆ ನೀಡಲಾದ ಅದೇ ಅರ್ಥವನ್ನು ಹೊಂದಿರತಕ್ಕದ್ದು.

**3. ರಾಜ್ಯ ಸಿವಿಲ್ ಸೇವೆಯಲ್ಲಿ ವಿಲೀನಗೊಳಿಸುವಿಕೆಗೆ ನಿಷೇಧ.-** (1) ಯಾವುದೇ ನ್ಯಾಯಾಲಯ, ನ್ಯಾಯಾಧಿಕರಣ ಅಥವಾ ಯಾವುದೇ ಇತರ ಪ್ರಾಧಿಕಾರದ ಯಾವುದೇ ಕಾನೂನು ಕರಾರು ಅಥವಾ ಒಪ್ಪಂದ ಅಥವಾ ಯಾವುದೇ ತೀರ್ಪು, ಡಿಕ್ರಿ ಅಥವಾ ಆದೇಶದಲ್ಲಿ ಅಥವಾ ಸರ್ಕಾರದ ಅಥವಾ ಸರ್ಕಾರದ ಯಾವೊಬ್ಬ ಇತರ ಅಧಿಕಾರಿಯ ಯಾವುದೇ ಆದೇಶದಲ್ಲಿ ಅಥವಾ ವ್ಯವಹರಣೆಗಳಲ್ಲಿ ಏನೇ ಒಳಗೊಂಡಿದ್ದರೂ, ಸಾರ್ವಜನಿಕ ವಲಯದ ಸಂಸ್ಥೆಯಲ್ಲಿನ ಯಾವೊಬ್ಬ ನೌಕರನು, ಸಾರ್ವಜನಿಕ ವಲಯದಲ್ಲಿನ ಅಂಥ ಸಂಸ್ಥೆಯನ್ನು ಮುಚ್ಚಲಾಗಿದೆ ಅಥವಾ ಮುಚ್ಚುವ ಸಂಭವವಿದೆ ಅಥವಾ ನೌಕರನು ನಿಯೋಜನೆಯ ಮೇರೆಗೆ ಅಥವಾ ಕರಾರಿನ ಮೇರೆಗೆ ಅಥವಾ ಕಚೇರಿ ಕರ್ತವ್ಯದ ಮೇರೆಗೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದಾನೆ ಅಥವಾ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬುದನ್ನು ಒಳಗೊಂಡಂತೆ ಇತರ ಯಾವುದೇ ಆಧಾರದ ಮೇರೆಗೆ ಈ ಅಧಿನಿಯಮದ ಪ್ರಾರಂಭದ ದಿನಾಂಕದಿಂದ ಸಿವಿಲ್ ಸೇವೆಯಲ್ಲಿ ವಿಲೀನಗೊಳ್ಳುವುದಕ್ಕೆ ಅರ್ಹನಾಗತಕ್ಕದ್ದಲ್ಲ ಮತ್ತು ಅದಕ್ಕನುಸಾರವಾಗಿ,-

(i) ಸರ್ಕಾರ ಅಥವಾ ಯಾವುದೇ ವ್ಯಕ್ತಿ ಅಥವಾ ಯಾವುದಾದರೂ ಇತರ ಪ್ರಾಧಿಕಾರದ ವಿರುದ್ಧ ಯಾವುದೇ ನ್ಯಾಯಾಲಯ, ನ್ಯಾಯಾಧಿಕರಣ ಅಥವಾ ಇತರ ಪ್ರಾಧಿಕಾರದಲ್ಲಿ ಸಾರ್ವಜನಿಕ ಸೇವೆಯಲ್ಲಿ ಅಂಥ ವಿಲೀನಗೊಳಿಸುವಿಕೆಗಾಗಿ ಯಾವುದೇ ದಾವೆ ಅಥವಾ ಇತರ ವ್ಯವಹರಣೆಯನ್ನು ಹೂಡತಕ್ಕದ್ದಲ್ಲ, ನಿರ್ವಹಿಸತಕ್ಕದ್ದಲ್ಲ ಅಥವಾ ಮುಂದುವರಿಸತಕ್ಕದ್ದಲ್ಲ; ಮತ್ತು

(ii) ಸಾರ್ವಜನಿಕ ಸೇವೆಯಲ್ಲಿ ಅಂಥ ವಿಲೀನಗೊಳಿಸುವಿಕೆಯನ್ನು ನಿರ್ದೇಶಿಸುವ ಯಾವುದೇ ಡಿಕ್ರಿ ಅಥವಾ ಆದೇಶವನ್ನು ಯಾವುದೇ ನ್ಯಾಯಾಲಯವು ಜಾರಿಗೊಳಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಸಾರ್ವಜನಿಕ ವಲಯದ ಸಂಸ್ಥೆಯ ಯಾವೊಬ್ಬ ನೌಕರನನ್ನು, ಸಂಬಂಧಪಟ್ಟ ಕಾನೂನಿನ ಅಡಿಯಲ್ಲಿ ಲಭ್ಯವಾಗುವ ಪುನರ್ವಸತಿಯ ಯಾವುದೇ ಸ್ಥಿಮಿನ ಪ್ರಯೋಜನಗಳಿಗೆ ಅನರ್ಹಗೊಳಿಸತಕ್ಕದ್ದಲ್ಲ.

4. ಅಧಿನಿಯಮವು ಇತರ ಕಾನೂನುಗಳಿಗೆ ಅಧ್ಯಾರೋಹಿಯಾಗಿರುವುದು.- ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನಲ್ಲಿ ಇದಕ್ಕೆ ಅಸಂಗತವಾಗಿರುವುದು ಏನೇ ಒಳಗೊಂಡಿದ್ದರೂ ಈ ಅಧಿನಿಯಮದ ಉಪಬಂಧಗಳು ಪರಿಣಾಮಕಾರಿಯಾಗಿರತಕ್ಕದ್ದು.

5. ತೊಂದರೆಗಳ ನಿವಾರಣೆಗೆ ಅಧಿಕಾರ.- ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಲಾದ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬಂದಲ್ಲಿ ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಅಂಥ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಮೂರು ವರ್ಷಗಳ ಅವಧಿಯು ಮುಕ್ತಾಯವಾದ ತರುವಾಯ ಅಂಥ ಯಾವುದೇ ಆದೇಶವನ್ನು ಮಾಡತಕ್ಕದ್ದಲ್ಲ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಕೆ. ದ್ವಾರಕನಾಥ್ ಬಾಬು)  
ಸರ್ಕಾರದ ಕಾರ್ಯದರ್ಶಿ,  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ

## PARLIAMENTARY AFFAIRS AND LEGISLATION SECRETARIAT

### NOTIFICATION

**No. DPAL 33 SHASANA 2020, Bengaluru, Dated: 19.10.2020**

### NOTIFICATION

Ordered that the translation of ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ಅಧಿನಿಯಮ, 2020 (2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 35) in English language, be published as authoritative text as required by clause (3) of Article 348 of the Constitution of India in the Karnataka Gazette for general information.

The following translation of ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ಅಧಿನಿಯಮ, 2020 (2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 35) in English language, is published in the Official Gazette under the authority of the Governor of Karnataka under clause (3) of Article 348 of the Constitution of India

## KARNATAKA ACT NO. 35 OF 2020

(First Published in the Karnataka Gazette Extra-ordinary on the 19<sup>th</sup> day of October, 2020)

### **THE KARNATAKA STATE CIVIL SERVICES (PROHIBITION OF ABSORPTION OF THE SERVICES OF THE EMPLOYEES OF ESTABLISHMENTS IN PUBLIC SECTOR INTO PUBLIC SERVICE) ACT, 2020**

(Received the assent of Governor on the 19<sup>th</sup> day of October, 2020)

An Act to Provide for prohibition of absorption of the service of the employees of establishments in public sector into posts in the various departments of Government or Civil services;

Whereas the establishments in public sector face closure due to various reason and the employees of such establishments in public sector tend to demand that their services be absorbed against posts in the civil services of the State and approach courts seeking absorption of their services;

Whereas the rules regulating the recruitment and conditions of service and the scales of pay applicable to Government servants are different from those applicable to the employees of establishments in public sector and are often irreconcilable. Such absorption of the employees of establishments in public sector would result in an enormous drain on the finances of the State seriously affecting the developmental programmes of the State and hence it is against public interest;

And whereas it is expedient to provide for prohibition of absorption of employees of such establishments in public sector into Civil Services of the State and for the matters connected therewith or incidental thereto.

Be it enacted by the Karnataka State Legislature in the Seventy first year of the Republic of India, as follows:-

**1. Short title and commencement.-** (1) This Act may be called the Karnataka State Civil Services (prohibition of Absorption of the Services of the Employees of the Establishments in public Sector into public service) Act, 2020.

(2) It shall come in to force on such date as the State Government may, by notification in the official Gazette, appoint.

**2. Definitions.-** (1) In this Act, unless the context otherwise requires,-

(a) “Establishment in public Sector” means,-

- (i) a Co-operative Society registered under the Karnataka Co-operative Societies Act 1959 or a society registered under any law relating to the registration of societies for the time being in force, and receiving funds from the State Government either fully or partly for its maintenance, whether registered or not but receiving aid from the Government;
- (ii) a Government company within the meaning of the companies Act, 2013 ( Act No. 18 of 2013);
- (iii) a Local authority means Local Self Government established by Government as per Law;

- (iv) a Statutory or a non-Statutory body of corporation established by or under a State or Central Act owned or controlled by the State Government;
- (v) a Government University established or deemed to have been established by or under any law of the State Legislature; and
- (vi) any other organization or entity as may be specified by the Government by Notification.

(b) "Government" means the Government of Karnataka;

(c) "public Service" means a public Service of the State as defined in clause (3) of section 2 of the Karnataka State Civil Services Act, 1978 (Karnataka Act 14 of 1990).

(2) Other words and expressions used but not defined shall have the same meaning assigned to them in the Karnataka State Civil Services Act, 1978 (Karnataka Act of 1990) or rules made or deemed to have been made thereunder.

**3. Prohibition of absorption into State Civil Service.**-(1) Notwithstanding anything contained in any law, contract or agreement or any judgment, decree or order of any court, tribunal or any other authority or any order or proceedings of the Government, or any officer of the Government, no employee of an establishment in public sector shall be entitled to absorption into public service from the date of commencement of this Act on any ground whatsoever including that such an establishment in public sector is closed or is likely to be closed or the employee has worked or has been working in any department of the Government on deputation or on contract, or on office duty and accordingly:-

(i) no suit, or other proceeding shall be instituted, maintained or continued in any court, tribunal or any other authority against the Government or any person or other authority whatsoever for such absorption into public service ; and

(ii) no court shall enforce any decree or order directing such absorption into public service.

(2) Subject to the provisions of this Act, no employee of an establishment in public sector shall be disentitled to the benefits of the any scheme of rehabilitation available under the relevant law.

**4. Act to override other laws.**- The provisions of this Act shall have effect notwithstanding anything inconsistent therewith contained in any other law for the time being in force.

**5. Power to remove difficulties.**- If any difficulty arises in giving effect to the provisions of this Act, the Government may, by order, published in the official Gazette make such provisions not inconsistent with the provisions of this Act as it appears to be necessary or expedient for removing difficulty:

Provided that, no such order shall be made after the expiry of a period of three years from the date of commencement of this Act.

The above translation of ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ಅಧಿನಿಯಮ, 2020 (2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 35) be published in the official Gazette under clause (3) of Article 348 of the Constitution of India.

**VAJUBHAI VALA**  
**GOVERNOR OF KARNATAKA**

By Order and in the name of  
the Governor of Karnataka,

**(K. DWARAKANATH BABU)**  
Secretary to Government  
Department of Parliamentary  
Affairs and Legislation